


ಕರ್ನಾಟಕ ವಿಧಾನ ಪರಿಷತ್ತು

ಚುಕ್ಕೆ ಗುರುತಿಲ್ಲದ ಪ್ರಶ್ನೆ ಸಂಖ್ಯೆ : 1072
 ಮಾನ್ಯ ಸದಸ್ಯರ ಹೆಸರು : ಶ್ರೀ ಬಿ.ಜಿ.ಪಾಟೀಲ್
 (ಸ್ಥಳೀಯ ಸಂಸ್ಥೆಗಳ ಕ್ಷೇತ್ರ)
 ಉತ್ತರಿಸುವ ದಿನಾಂಕ : 21.08.2025
 ಉತ್ತರಿಸುವ ಸಚಿವರು : ಗೃಹ ಸಚಿವರು

ಕ್ರ.ಸಂ	ಪ್ರಶ್ನೆ	ಉತ್ತರ
ಅ)	ಕಲಬುರಗಿ-ಯಾದಗಿರಿ ಜಿಲ್ಲೆಗಳಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳದಿಂದ ರೈತರು ಹಾಗೂ ಚಿಲ್ಲರೆ ವ್ಯಾಪಾರಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ದೂರುಗಳು ವರದಿಯಾಗಿರುವುದಿಲ್ಲ. ದೂರುಗಳು ಬಂದಲ್ಲಿ ಕರ್ನಾಟಕ ಕಿರು ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ಕಾಯ್ದೆ, 2025 ರಡಿಯಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು.	ಕಲಬುರಗಿ-ಯಾದಗಿರಿ ಜಿಲ್ಲೆಗಳಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳದಿಂದ ರೈತರು ಹಾಗೂ ಚಿಲ್ಲರೆ ವ್ಯಾಪಾರಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ದೂರುಗಳು ವರದಿಯಾಗಿರುವುದಿಲ್ಲ. ದೂರುಗಳು ಬಂದಲ್ಲಿ ಕರ್ನಾಟಕ ಕಿರು ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ಕಾಯ್ದೆ, 2025 ರಡಿಯಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು.
ಆ)	ಬಂದಿದ್ದಲ್ಲಿ, ಇದುವರೆವಿಗೂ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳದಿಂದಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಸಂಖ್ಯೆ ಎಷ್ಟು;	ಕಲಬುರಗಿ ಜಿಲ್ಲಾ ವ್ಯಾಪ್ತಿಯಲ್ಲಿ ಮೈಕ್ರೋಫೈನಾನ್ಸ್ ಕಂಪನಿಗಳ ಕಿರುಕುಳ ದಿಂದ ಆತ್ಮಹತ್ಯೆ ಮಾಡಿಕೊಂಡ ರೈತರು ಹಾಗೂ ಚಿಲ್ಲರೆ ವ್ಯಾಪಾರಿಗಳ ಬಗ್ಗೆ ಯಾವುದೇ ಪ್ರಕರಣಗಳು ದಾಖಲಾಗಿರುವುದಿಲ್ಲ. ಆದರೆ ಮೈಕ್ರೋಫೈನಾನ್ಸ್ ಕಂಪನಿಗಳ ಕಿರುಕುಳ ತಾಳಲಾರದೆ ಒಬ್ಬ ಬೇಕರಿ ಮಾಲೀಕ ಆತ್ಮಹತ್ಯೆ ಮಾಡಿಕೊಂಡಿರುವುದು ಗಮನಕ್ಕೆ ಬಂದಿರುತ್ತದೆ. ಈ ಕುರಿತು ಸುಲೇಪೇಟ್ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ:63/2025, ಕಲಂ 108 ಸಂಗಡ 3(5) ಬಿಎನ್‌ಎಸ್, 2023ರಡಿ ಪ್ರಕರಣ ದಾಖಲಾಗಿರುತ್ತದೆ. ಯಾದಗಿರಿ ಜಿಲ್ಲಾ ವ್ಯಾಪ್ತಿಯಲ್ಲಿ ಮೈಕ್ರೋಫೈನಾನ್ಸ್ ಕಂಪನಿಗಳ ಕಿರುಕುಳ ದಿಂದ ಆತ್ಮಹತ್ಯೆ ಮಾಡಿಕೊಂಡ ರೈತರು ಹಾಗೂ ಚಿಲ್ಲರೆ ವ್ಯಾಪಾರಿಗಳ ಬಗ್ಗೆ ಯಾವುದೇ ಪ್ರಕರಣಗಳು ದಾಖಲಾಗಿರುವುದಿಲ್ಲ.
ಇ)	ಮುಂದಿನ ದಿನಗಳಲ್ಲಿ ಇಂತಹ ಮೈಕ್ರೋ ಫೈನಾನ್ಸ್ ಕಂಪನಿಗಳನ್ನು ಹತ್ತೊಟೆಯಲ್ಲಿಡಲು ಸರ್ಕಾರ ತೆಗೆದುಕೊಂಡ ಕಠಿಣ ಕ್ರಮಗಳೇನು;	ಮೈಕ್ರೋ ಫೈನಾನ್ಸ್ ಹಾವಳಿಯನ್ನು ತಡೆಯಲು ಹಾಗೂ ಮೈಕ್ರೋ ಫೈನಾನ್ಸ್ ಕಂಪನಿಗಳನ್ನು ಹತ್ತೊಟೆಯಲ್ಲಿಡಲು ಕರ್ನಾಟಕ ರಾಜ್ಯ ಪತ್ರದ ವಿಶೇಷ ಸಂಚಿಕೆಯಲ್ಲಿ ಅಧಿಕೃತವಾಗಿ ಪ್ರಕಟಿಸಲಾಗಿರುವ ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನಾ ಇಲಾಖೆಯ ಅಧಿಸೂಚನೆ ಸಂಖ್ಯೆ: ಸಂವ್ಯಾಇ 03 ಶಾಸನ 2025, ದಿನಾಂಕ:12.02.2025ರಲ್ಲಿ ಕರ್ನಾಟಕ ಕಿರು (MICRO) ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ಆಧ್ಯಾದೇಶ 2025 ಅನ್ನು ಹೊರಡಿಸಲಾಗಿದೆ. ಹೊಸದಾಗಿ ಹೊರಡಿಸಲಾದ ಕಾಯ್ದೆ ಪ್ರಕಾರ ಪ್ರಕರಣಗಳನ್ನು ದಾಖಲು ಮಾಡಿ ಕಾನೂನು ರೀತ್ಯಾ ಕ್ರಮ ಜರುಗಿಸಲಾಗುತ್ತದೆ. • ಮೈಕ್ರೋ ಫೈನಾನ್ಸ್ ಕಂಪನಿಗಳ ಹಾವಳಿಯಿಂದಾಗಿ ಸಾರ್ವಜನಿಕರಿಗೆ ತೊಂದರೆಗಳು ಉಂಟಾದಲ್ಲಿ, ಕೂಡಲೇ ಸಂಬಂಧಪಟ್ಟ ಪೊಲೀಸ್ ಠಾಣೆಗೆ ಹೋಗಿ,

		ನಿರ್ಭೀತಿಯಿಂದ ದೂರು ಕೊಡಲು ಸೂಕ್ತ ಜಾಗೃತಿ ಮೂಡಿಸಲಾಗುತ್ತಿದೆ. - ಕಾಲಕಾಲಕ್ಕೆ ಬೀಟ್ ಮೀಟಿಂಗ್ ಮತ್ತು ಸಾರ್ವಜನಿಕರ ಕುಂದು ಕೊರತೆ ಸಭೆ, ಮೈಕ್ರೋ ಫೈನಾನ್ಸ್ ಕಂಪನಿಗಳು ಕಿರುಕುಳ ನೀಡುತ್ತಿರುವ ಬಗ್ಗೆ ಮಾಹಿತಿ ಬಂದಲ್ಲಿ, ಅಂತಹ ಕಂಪನಿಗಳ ವಿರುದ್ಧ ನಿಯಮಾನುಸಾರ ದೂರು ದಾಖಲಿಸಿಕೊಂಡು ಕಾನೂನು ಕ್ರಮ ಜರುಗಿಸಲಾಗುವುದು. - ಕಿರುಕುಳ ನೀಡದಂತೆ ರಾಣಾವಾರು, ಉಪ ವಿಭಾಗವಾರು, ವೃತ್ತವಾರು ಮೈಕ್ರೋ ಫೈನಾನ್ಸ್ ಕಂಪನಿಗಳ ಮುಖ್ಯಸ್ಥರ ಸಭೆಗಳನ್ನು ಕೈಗೊಂಡು ಬ್ಯಾಂಕಿನ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ತಮ್ಮ ಯಾವುದೇ ವ್ಯವಹಾರಗಳನ್ನು ಆರ್.ಬಿ.ಐ ಮಾರ್ಗ ಸೂಚಿಗಳನ್ವಯ ಕೈಗೊಳ್ಳಬೇಕೆಂದು ಮತ್ತು ನ್ಯಾಯಾಲಯಗಳ ಮೂಲಕ ಬಗೆಹರಿಸಿಕೊಳ್ಳಲು ಹಾಗೂ ಸಾರ್ವಜನಿಕರಿಗೆ ಅನಾವಶ್ಯಕ ತೊಂದರೆ ನೀಡದಂತೆ ಎಚ್ಚರಿಕೆ ನೀಡಲಾಗುತ್ತಿದೆ. - ಮೈಕ್ರೋ ಫೈನಾನ್ಸ್‌ಗಳ ಹಣವನ್ನು ಸಾಲವಾಗಿ ನೀಡುವ ಮೊದಲು ಸಾಲಕ್ಕಾಗಿ ಅರ್ಜಿ ಸಲ್ಲಿಸಿರುವ ಅರ್ಜಿದಾರರು ಬೇರೆ ಬೇರೆ ಸಂಘಗಳಲ್ಲಿ ಸಾಲವನ್ನು ಪಡೆದುಕೊಂಡಿರುವ ಬಗ್ಗೆ ಪರಿಶೀಲನೆ ನಡೆಸಿ ನಂತರ ಸಾಲವನ್ನು ನೀಡುವುದು. - ಮೈಕ್ರೋ ಫೈನಾನ್ಸ್ ರವರು ಸುರಕ್ಷತಾ ಕ್ರಮಗಳನ್ನು ಅನುಸರಿಸದೆ ಸಾರ್ವಜನಿಕರಿಗೆ ತೊಂದರೆಯಾದಲ್ಲಿ ಅಂತಹ ಮೈಕ್ರೋ ಫೈನಾನ್ಸ್ ರವರ ವಿರುದ್ಧ ಸೂಕ್ತ ಕಾನೂನು ರೀತಿ ಕ್ರಮ ಜರುಗಿಸಲಾಗುವುದು. - ಮೈಕ್ರೋ ಫೈನಾನ್ಸ್ ಸಂಸ್ಥೆಗಳು ನೋಂದಣಿ ಪ್ರಾಧಿಕಾರದಲ್ಲಿ ನೋಂದಾಯಿಸಿಕೊಳ್ಳಬೇಕು. ನೋಂದಣಿ ಪಡೆಯದೆ ಯಾವುದೇ ಸಾಲವನ್ನು ಮಂಜೂರು ಮಾಡುವಂತಿಲ್ಲ. - ಸಾಲ ನೀಡುವ ಸಂಸ್ಥೆಗಳು ನಿಯಮ ಬಾಹಿರವಾಗಿ ನಡೆದುಕೊಂಡರೆ ಅಂತಹ ಸಂಸ್ಥೆಗಳನ್ನು ರದ್ದುಗೊಳಿಸಬಹುದು.
ಈ)	ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳದಿಂದ ಪ್ರಾಣ ಕಳೆದುಕೊಂಡವರ ಕುಟುಂಬಸ್ಥರಿಗೆ ಸರ್ಕಾರ ಯಾವ ರೀತಿಯ ನೆರವು/ಪರಿಹಾರ ನೀಡಿದೆ? (ವಿವರ ನೀಡುವುದು)	ಕಲಬುರಗಿ-ಯಾದಗಿರಿ ಜಿಲ್ಲೆಗಳಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳದಿಂದ ಪ್ರಾಣ ಕಳೆದುಕೊಂಡವರ ಕುಟುಂಬಸ್ಥರಿಗೆ ಪರಿಹಾರ ನೀಡಲಾಗಿರುವುದಿಲ್ಲ.

ಸಂಖ್ಯೆ: ಹೆಚ್‌ಡಿ 39 ಎಸ್‌ಡಿಎನ್ 2025


 (ಡಾ: ಜಿ.ಪರಮೇಶ್ವರ)
 ಗೃಹ ಸಚಿವರು